

ಶ್ರೀಃ

ಶ್ರೀಮತೇ ನಿಗಮಾಂತಮಹಾದೇಶಿಕಾಯ ನಮಃ

ಶ್ರೀಮಾನ್ ವೇಂಕಟನಾಥಾರ್ಯಃ ಕವಿತಾರ್ಕಿಕಕೇಸರೀ |
ವೇದಾಂತಾಚಾರ್ಯವರ್ಯೋ ಮೇ ಸನ್ನಿಧತ್ತಾಂ ಸದಾ ಹೃದಿ ||

|| ಶ್ರೀಕೃಷ್ಣಾಷ್ಟಕಂ ||

This document has been prepared by*

Sunder Kidambi

with the blessings of

ಶ್ರೀ ರಂಗರಾಮಾನುಜಮಹಾದೇಶಿಕಃ

His Holiness *śrīmad āṇḍavan* of *śrīraṅgam*

*This was typeset using skt, L^AT_EX, Itrans, and the Baraha font.

ಶ್ರೀಃ

॥ ಶ್ರೀಕೃಷ್ಣಾಷ್ಟಕಂ ॥

ವಸುದೇವ ಸುತಂ ದೇವಂ ಕಂಸ ಚಾಣೂರಮರ್ದನಂ |
ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಂ || ೧ ||

ಅತಸೀಪುಷ್ಪ ಸಂಕಾಶಂ ಹಾರನೂಪುರ ಶೋಭಿತಂ |
ರತ್ನಕಂಕಣ ಕೇಯೂರಂ ಕೃಷ್ಣಂ ವಂದೇ ಜಗದ್ಗುರುಂ || ೨ ||

ಕುಟಿಲಾಲಕ ಸಂಯುಕ್ತಂ ಪೂರ್ಣ ಚಂದ್ರನಿಭಾನನಂ |
ವಿಲಸತ್ಕುಂಡಲ ಧರಂ ಕೃಷ್ಣಂ ವಂದೇ ಜಗದ್ಗುರುಂ || ೩ ||

ಮಂದಾರ ಗಂಧಸಂಯುಕ್ತಂ ಚಾರುಹಾಸಂ ಚತುರ್ಭುಜಂ |
ಬಹಿಃ ಪಿಂಠಾವ ಚೂಡಾಂಗಂ ಕೃಷ್ಣಂ ವಂದೇ ಜಗದ್ಗುರುಂ || ೪ ||

ಉತ್ಕುಲ್ಲ ಪದ್ಮ ಪತ್ರಾಕ್ಷಂ ನೀಲಜೀಮೂತ ಸನ್ನಿಭಂ |
ಯಾದವಾನಾಂ ಶಿರೋರತ್ನಂ ಕೃಷ್ಣಂ ವಂದೇ ಜಗದ್ಗುರುಂ || ೫ ||

ರುಕ್ಮಿಣೀ ಕೇಳಿಸಂಯುಕ್ತಂ ಪೀತಾಂಬರ ಸುಶೋಭಿತಂ |
ಅವಾಪ್ತ ತುಲಸೀಗಂಧಂ ಕೃಷ್ಣಂ ವಂದೇ ಜಗದ್ಗುರುಂ || ೬ ||

ಗೋಪಿಕಾನಾಂ ಕುಚದ್ವಂದ್ವ ಕುಂಕುಮಾಂಕಿತ ವಕ್ಷಸಂ |
ಶ್ರೀನಿಕೇತಂ ಮಹೇಷ್ವಾಸಂ ಕೃಷ್ಣಂ ವಂದೇ ಜಗದ್ಗುರುಂ || ೭ ||

ಶ್ರೀವತ್ಸಾಂಕಂ ಮಹೋರಸ್ಕಂ ವನಮಾಲಾ ವಿರಾಜಿತಂ |
ಶಂಖ ಚಕ್ರಧರಂ ದೇವಂ ಕೃಷ್ಣಂ ವಂದೇ ಜಗದ್ಗುರುಂ || ೮ ||

ಕೃಷ್ಣಾಷ್ಟಕಮಿದಂ ಪುಣ್ಯಂ ಪ್ರಾತರುತ್ಥಾಯ ಯಃ ಪಠೇತ್ |
ಕೋಟಿ ಜನ್ಮ ಕೃತಂ ಪಾಪಂ ಸ್ಮರಣೇನ ವಿನಶ್ಯತಿ || ೯ ||

॥ ಇತಿ ಶ್ರೀಕೃಷ್ಣಾಷ್ಟಕಂ ಸಂಪೂರ್ಣಂ ॥